

ಕರ್ನಾಟಕ ವಿಧಾನಸಭೆ

(15ನೇ ವಿಧಾನಸಭೆ)

ಐದನೇ ಅಧಿವೇಶನ

ಕಾರ್ಯಕಲಾಪಗಳ ಪಟ್ಟಿ

ಶುಕ್ರವಾರ, ದಿನಾಂಕ 11ನೇ ಅಕ್ಟೋಬರ್, 2019

(ಸಮಯ: ಬೆಳಿಗ್ಗೆ 10.00 ಗಂಟೆಗೆ)

1. ವರದಿಗಳನ್ನೊಪ್ಪಿಸುವುದು

- 1) ಶ್ರೀಮತಿ ಕೆ. ಪೂರ್ಣಿಮ (ಅಧ್ಯಕ್ಷರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ 35ನೇ ವರದಿಯನ್ನೊಪ್ಪಿಸುವುದು.
- 2) ಶ್ರೀ ಎಸ್.ಎ. ರಾಮದಾಸ್ (ಅಧ್ಯಕ್ಷರು, ಅಧೀನ ಶಾಸನ ರಚನಾ ಸಮಿತಿ) ಅವರು 2018-19ನೇ ಸಾಲಿನ ಕರ್ನಾಟಕ ವಿಧಾನಮಂಡಲದ ಅಧೀನ ಶಾಸನ ರಚನಾ ಸಮಿತಿಯ 47ನೇ ವರದಿಯನ್ನೊಪ್ಪಿಸುವುದು.

2. ಸಭೆಯ ಮುಂದಿಡಲಾಗುವ ಕಾಗದ ಪತ್ರಗಳು

ಶ್ರೀ ಬಿ.ಎಸ್. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:

ಭಾರತ ಸಂವಿಧಾನದ 151(2)ನೇ ಅನುಚ್ಛೇದದ ಮೇರೆಗೆ, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ಮಾರ್ಚ್ 2018ಕ್ಕೆ ಕೊನೆಗೊಂಡ ವರ್ಷಕ್ಕೆ ನೀಡಿರುವ ಈ ಕೆಳಕಂಡ ವರದಿಗಳನ್ನು ಸಭೆಯ ಮುಂದಿಡುವುದು:

- 1) ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕಪರಿಶೋಧನಾ ವರದಿ (2019ರ ವರದಿ ಸಂಖ್ಯೆ-2)
- 2) ಸಾಮಾನ್ಯ ಮತ್ತು ಸಾಮಾಜಿಕ ವಲಯದ ಮೇಲಿನ ವರದಿ (2019ನೇ ವರ್ಷದ ವರದಿ ಸಂಖ್ಯೆ-4)
- 3) ಪಂಚಾಯತ್ ರಾಜ್ ಸಂಸ್ಥೆಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮೇಲಿನ ವಾರ್ಷಿಕ ತಾಂತ್ರಿಕ ಪರಿಶೀಲನಾ ವರದಿ

3. ವಿತ್ತೀಯ ಕಾರ್ಯಕಲಾಪಗಳು

ಶ್ರೀ ಬಿ.ಎಸ್. ಯಡಿಯೂರಪ್ಪ (ಮುಖ್ಯಮಂತ್ರಿಗಳು) ಅವರು:

2019-20ನೇ ಸಾಲಿನ ರಾಜ್ಯ ಹಣಕಾಸಿನ ಮಧ್ಯ ವಾರ್ಷಿಕ ಪರಿಶೀಲನಾ ವರದಿಯನ್ನು ಮಂಡಿಸುವುದು.

4. ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯದ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ

ಶ್ರೀ ಸಿದ್ದರಾಮಯ್ಯ ಇವರು - ರಾಜ್ಯದಲ್ಲಿನ ಅನೇಕ ಜಿಲ್ಲೆಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಲಕ್ಷಾಂತರ ಜನರು ಸಂತ್ರಸ್ತರಾಗಿದ್ದು, ನೂರಾರು ಜನ-ಜಾನುವಾರುಗಳು ಸಾವಿಗೀಡಾಗಿರುವ ಬಗ್ಗೆ ಚರ್ಚಿಸಲು ನೀಡಿರುವ ಸೂಚನೆಯ ಮೇಲೆ ಮುಂದುವರೆದ ಚರ್ಚೆ ಹಾಗೂ ಸರ್ಕಾರದ ಉತ್ತರ.

5. ವಿತ್ತೀಯ ಕಾರ್ಯಕಲಾಪಗಳು

ಅ) 2019-20ನೇ ಸಾಲಿನ ಈ ಕೆಳಕಂಡ ಅನುದಾನ ಬೇಡಿಕೆಗಳ ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು.

ಬೇಡಿಕೆ ಸಂಖ್ಯೆ	ಬೇಡಿಕೆಯ ಹೆಸರು
01	ಕೃಷಿ ಮತ್ತು ತೋಟಗಾರಿಕೆ
02	ಪಶುಸಂಗೋಪನೆ ಮತ್ತು ಮೀನುಗಾರಿಕೆ
03	ಆರ್ಥಿಕ
04	ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
05	ಒಳಾಡಳಿತ ಮತ್ತು ಸಾರಿಗೆ
06	ಮೂಲಭೂತ ಸೌಕರ್ಯ ಅಭಿವೃದ್ಧಿ
07	ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತಿ ರಾಜ್
08	ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ
09	ಸಹಕಾರ
10	ಸಮಾಜ ಕಲ್ಯಾಣ

11	ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
12	ವಾರ್ತಾ, ಪ್ರವಾಸೋದ್ಯಮ ಮತ್ತು ಯುವಜನ ಸೇವೆಗಳು
13	ಆಹಾರ ಮತ್ತು ನಾಗರಿಕ ಸರಬರಾಜು
14	ಕಂದಾಯ
15	ಮಾಹಿತಿ ತಂತ್ರಜ್ಞಾನ
16	ವಸತಿ
17	ಶಿಕ್ಷಣ
18	ವಾಣಿಜ್ಯ ಮತ್ತು ಕೈಗಾರಿಕೆ
19	ನಗರಾಭಿವೃದ್ಧಿ
20	ಲೋಕೋಪಯೋಗಿ
21	ಜಲಸಂಪನ್ಮೂಲ
22	ಆರೋಗ್ಯ ಮತ್ತು ಕುಟುಂಬ ಕಲ್ಯಾಣ
23	ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ
24	ಇಂಧನ
25	ಕನ್ನಡ ಮತ್ತು ಸಂಸ್ಕೃತಿ
26	ಯೋಜನೆ, ಸಾಂಖ್ಯಿಕ, ವಿಜ್ಞಾನ ಮತ್ತು ತಂತ್ರಜ್ಞಾನ
27	ಕಾನೂನು
28	ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ

ಆ) 2019-20ನೇ ಸಾಲಿನ ಪೂರಕ ಅಂದಾಜುಗಳ (ಎರಡನೇ ಕಂತು) ಮೇಲೆ ಚರ್ಚೆ, ಸರ್ಕಾರದ ಉತ್ತರ ಹಾಗೂ ಮತಕ್ಕೆ ಹಾಕುವುದು.

ಎಂ.ಕೆ. ವಿಶಾಲಾಕ್ಷಿ
ಕಾರ್ಯದರ್ಶಿ(ಪ)

ವಿಧಾನಸಭೆಯ ಕಾರ್ಯಕಲಾಪಗಳ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿಯೂ ಸಹ ಪಡೆದುಕೊಳ್ಳಬಹುದು.

<http://kla.kar.nic.in/assembly/lob/lob.htm>